



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ :
No.

ಬೆಂ.ಅ.ಪ್ರಾ/ನಮ/ಅ.ಸ/ಅ.ಅ-1/ತಾ.ಸ-4/ಪೂ/52/2023-24

ದಿನಾಂಕ :
Date : 12.02.2024

ಅನುಸೂಚಿ-ಎ 5
(ಉಪವಿಧಿ ಸಂಖ್ಯೆ:4.1)
ನಕ್ಷೆ ಮಂಜೂರಾತಿ ಪತ್ರ

ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ಶ್ರೀಮತಿ/ಶ್ರೀ

M/s Skandha Avani Shelters Pvt.Ltd.
& M/s Neobuild Ventures LLP,
Sy No.31/1, C/o Mana Capital
Sarjapura Road, Chikkakannalli,
Carmelarm, Bengaluru-560 035.

ಮಾನ್ಯರೇ,

ಅರ್ಜಿದಾರರಾದ ತಾವು ದಿನಾಂಕ: 25.09.2023 ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ, ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕವಡೇರಪುರ ಗ್ರಾಮದ ಸರ್ವೆ ನಂ. 4/9, 4/10, 5, 59, 60/4 ಮತ್ತು ಹೆಗ್ಗೊಂಡನಹಳ್ಳಿ ಗ್ರಾಮದ ಸರ್ವೆ ನಂ.18/1, 18/2, 18/3, 18/4, 18/5, 19/3 ರಲ್ಲಿನ ಒಟ್ಟಾರೆ 15ಎಕರೆ 09.50 ಗುಂಟೆ (0-02ಗುಂಟೆ ಎ ಖರಾಬು ಒಳಗೊಂಡಂತೆ ಮತ್ತು 0-08ಗುಂಟೆ ಬಿ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ಈ ಕೆಳಕಂಡ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ನೀಡಲು ಕೋರಿರುತ್ತೀರಿ,

ಕ್ರ.ಸಂ	ಟವರ್	ಅಂತಸ್ತು	ಎತ್ತರ	ಉದ್ದೇಶ	ಘಟಕಗಳು
1	ಟವರ್-1	3ತಳ+ನಲ+26ಮೇಲಂತಸ್ತು	85.80 ಮೀ	ವಸತಿ	225
2	ಟವರ್-2	3ತಳ+ನಲ+26ಮೇಲಂತಸ್ತು	85.80 ಮೀ	ವಸತಿ	225
3	ಟವರ್-3	3ತಳ+ನಲ+27ಮೇಲಂತಸ್ತು	88.95 ಮೀ	ವಸತಿ	233
ಒಟ್ಟು					683

ಮೇಲ್ಕಂಡ ವಸತಿ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ನೀಡಲು ಮಾನ್ಯ ಆಯುಕ್ತರವರ ಕಛೇರಿ ಆದೇಶದ ಸಂಖ್ಯೆ: 5669, ದಿನಾಂಕ: 23.01.2024 ರಂದು ಅನುಮೋದನೆ ನೀಡಿದ್ದಾರೆ, ನಕ್ಷೆ ಮಂಜೂರಾತಿ ಶುಲ್ಕ ರೂ.3,73,46,450/- ಗಳನ್ನು ಚಲನ್ ಸಂಖ್ಯೆ: GN24018075, ದಿನಾಂಕ: 31.01.2024 ರಂದು ಪಾವತಿಸಿದ್ದು, ಅದರಂತೆ ದಿನಾಂಕ: 12.02.2024 ರಂದು ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ. ಸದರಿ ಮಂಜೂರಾತಿಯು ದಿನಾಂಕ: 12.02.2024 ರಿಂದ ದಿನಾಂಕ: 11.02.2026 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ. ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಮಂಜೂರಾತಿ ನೀಡಲಾಗಿದೆ ಎಂದು ಈ ಮೂಲಕ ತಿಳಿಯಪಡಿಸಿದೆ.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 2 ಕ್ಕೆ ಮುಂದುವರಿದಿದೆ...

-:ಷರತ್ತುಗಳು:-

- 1) ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕವಡೇರಪುರ ಗ್ರಾಮದ ಸರ್ವೆ ನಂ. 4/9 ರಲ್ಲಿ 0-10ಗುಂಟೆ, ಸರ್ವೆ ನಂ.4/10 ರಲ್ಲಿ 0-10ಗುಂಟೆ, ಸರ್ವೆ ನಂ.5 ರಲ್ಲಿ 02ಎಕರೆ 19ಗುಂಟೆ, ಸರ್ವೆ ನಂ.59 ರಲ್ಲಿ 03ಎಕರೆ 31ಗುಂಟೆ, ಸರ್ವೆ ನಂ.60/4 ರ ಪೈಕಿ 01ಎಕರೆ 30.50 ಗುಂಟೆ (0-02ಗುಂಟೆ ಎ ಖರಾಬು ಒಳಗೊಂಡಂತೆ, ಹೆಗ್ಗೊಂಡನಹಳ್ಳಿ ಗ್ರಾಮದ ಸರ್ವೆ ನಂ.18/1, 2, 3, 4, 5 ರಲ್ಲಿ 04ಎಕರೆ 27ಗುಂಟೆ, ಸರ್ವೆ ನಂ.19/3 ರಲ್ಲಿ 02ಎಕರೆ 02ಗುಂಟೆ ಒಟ್ಟು 15 ಎಕರೆ 09.50ಗುಂಟೆ (0-02 ಗುಂಟೆ ಎ ಖರಾಬು ಒಳಗೊಂಡಂತೆ ಮತ್ತು 0-08ಗುಂಟೆ ಬಿ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ಟವರ್- 1 ರಿಂದ 6 ರಲ್ಲಿ ಗರಿಷ್ಠ 3ತಳ+ನಲ+27 ಮೇಲಂತಸ್ತುಗಳ ಬಹುಮಹಡಿ ವಸತಿ ಕಟ್ಟಡಗಳಿಗೆ ಪ್ರಾಧಿಕಾರದ ಸಮಿತಿ ಸಭೆಯ ಠರಾವು ಸಂಖ್ಯೆ: 2.4.6/2023, ದಿನಾಂಕ: 23.02.2023 ರಲ್ಲಿ ಅನುಮೋದಿಸಲಾಗಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದೇಶ ಸಂಖ್ಯೆ: ಬೆಂ.ಅ.ಪ್ರಾ/ನಯೋಸ/DLP-43/2022-23/875/2023-24, ದಿನಾಂಕ: 18.07.2023 ರಲ್ಲಿ ಕ್ರಮ ಸಂಖ್ಯೆ: 01 ರಿಂದ 25 ರವರೆಗೆ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.
- 2) ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ಯಾವ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ಉದ್ಯಾನವನ, ಬಯಲು ಜಾಗ, ರಸ್ತೆಗಳು, ಸರ್ವೇಸ್ ಪಾರ್ಕಿಂಗ್ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 3) ಪ್ರಾಧಿಕಾರದಿಂದ ಮಂಜೂರಾದ ಕಟ್ಟಡ ನಕ್ಷೆಯಂತೆಯೇ ಉದ್ದೇಶಿತ ಕಟ್ಟಡಕ್ಕೆ ನಡುಜಾಗಗಳನ್ನು ಬಿಟ್ಟು ಯಾವುದೇ ಉಲ್ಲಂಘನೆ ಮಾಡದೇ ಕಟ್ಟಡ ನಿರ್ಮಾಣವನ್ನು ಪೂರ್ಣಗೊಳಿಸುವ ಷರತ್ತಿಗೊಳಪಡಿಸಿದೆ. ತಪ್ಪಿದಲ್ಲಿ ಮಂಜೂರಾದ ನಕ್ಷೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು ಹಾಗೂ ನಕ್ಷೆ ಮಂಜೂರಾತಿ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 4) ಬಂಡಿದಾರಿ/ರಾಜಕಾಲುವೆ/ಮಳೆನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 5) ಅರ್ಜಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು. ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 6) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ ನಿರ್ಮಾಣದ ಹೊರಭಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯವರ ಸಲಹೆ ಪಡೆದು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 7) ಅರ್ಜಿದಾರರು ಪ್ರಶ್ನಿತ ಪ್ರದೇಶದಲ್ಲಿ ಕಾಮಗಾರಿ ಮುಕ್ತಾಯದ ನಂತರ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.
- 8) ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಿದ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸುವುದು. ತಪ್ಪಿದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪತ್ರ (Occupation Certificate) ಪಡೆಯುವ ನಿಮ್ಮ ಕೋರಿಕೆಯನ್ನು ಪರಿಗಣಿಸಲಾಗುವುದಿಲ್ಲ.

ಪುಟ ಸಂಖ್ಯೆ: 3 ಕ್ಕೆ ಮುಂದುವರೆದಿದೆ...


ಅಧಿಕಾರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

- 9) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 10) ಕಟ್ಟಡ ಮಂಜೂರಾತಿಯ ಕುರಿತು ಕಾರ್ಮಿಕ ಇಲಾಖೆ ಅಥವಾ ಪ್ರಾಧಿಕಾರ, ನಿರ್ದೇಶನ ನೀಡಿದಲ್ಲಿ ಅರ್ಜಿದಾರರು ವ್ಯತ್ಯಾಸದ ಹಣವನ್ನು ಭರಿಸತಕ್ಕದ್ದು.
- 11) ಕಟ್ಟಡ ನಿರ್ಮಾಣ ವೆಚ್ಚವು ಪ್ರತೀ ಚದರ ಅಡಿಗೇ 1170/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.
- 12) ಅರ್ಜಿದಾರರು ಕಟ್ಟಡ ನಕ್ಷೆ ಮಂಜೂರಾತಿ ಸಮಯದಲ್ಲಿ ಬಾಕಿ ಇರುವ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಇನ್ನಾವುದೇ ಶುಲ್ಕಗಳನ್ನು ಬಿಬಿಎಂಪಿ/ಬಿಡಿಎಂ ಸಂಸ್ಥೆಗಳಿಗೆ ಕಟ್ಟಡ ಪ್ರಾರಂಭಿಸುವ ಮೊದಲು ಸಂದಾಯ ಮಾಡತಕ್ಕದ್ದು.
- 13) ಯೋಜನೆಯಲ್ಲಿ ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರೆ ಉದ್ದೇಶಿತ ವ್ಯವಸ್ಥೆಗಾಗಿ ಅಳವಡಿಸುವುದು.
- 14) ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 15) ಸದರಿ ಕಟ್ಟಡಕ್ಕೆ ವಿದ್ಯುತ್ ಚಕ್ತಿ ವ್ಯವಸ್ಥೆಯನ್ನು BESCOM ವತಿಯಿಂದ ಕಲ್ಪಿಸತಕ್ಕದ್ದು & ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 16) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರಾರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 17) ಯೋಜನೆಯಲ್ಲಿ ಮಳೆ ನೀರು ಕೊಯ್ಲುಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಗೃಹ ಹಾಗೂ ಇನ್ನಿತರ ಉಪಯೋಗಗಳಿಗಾಗಿ ಬಳಸಲು ಅವಕಾಶ ಕಲ್ಪಿಸಿಕೊಳ್ಳತಕ್ಕದ್ದು.
- 18) ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB & DB) ನಿಗದಿಪಡಿಸಿದ ಹಣವನ್ನು ಸಂದಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
- 19) ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು Sewage Treatment Plant ಹಾಗೂ Rain Water Harvesting ಅನ್ನು ನಿಯಮಿತಗೊಳಿಸುವುದಾಗಿ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
- 20) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿನ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 21) ಅರ್ಜಿದಾರರು Buffer Zone/ಕಟ್ಟಡದ ಆವರಣದಲ್ಲಿ ಗಿಡಗಳನ್ನು ನೆಡುವುದು ಕಡ್ಡಾಯವಿರುತ್ತದೆ.
- 22) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Dry waste ಮತ್ತು Wet waste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 23) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 24) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 25) BESCOM ಇಲಾಖೆಯಿಂದ ನೀಡಿರುವ ಪತ್ರದಲ್ಲಿ ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.

ಪುಟ ಸಂಖ್ಯೆ: 4 ಕ್ಕೆ ಮುಂದುವರಿದಿದೆ...


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

- 26) ಅಭಿವೃದ್ಧಿದಾರರು ವಿದ್ಯುತ್ ಚಕ್ರಿ ಟ್ರಾನ್ಸ್ ಫಾರ್ಮ್ ಗಳನ್ನು ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ ಮೀಸಲಿರಿಸಿದ ಜಾಗದಲ್ಲಿಯೇ ಅದನ್ನು ಸ್ಥಾಪಿಸುವುದು.
- 27) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011 (ಬೆಂಆಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 28) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಂಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು, ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
- 29) ಅರ್ಜಿದಾರರು ನಕ್ಷೆ ಮಂಜೂರಾತಿ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ/ದಾಖಲಾತಿ ಸಲ್ಲಿಸಿರುವುದು ಕಂಡುಬಂದಲ್ಲಿ, ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಮಂಜೂರಾದ ನಕ್ಷೆಯು ತನ್ನಂತಾನೇ ರದ್ದಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 30) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರೆ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ. ಅದುದರಿಂದ ನಿರ್ಮಾಣ ಸಮಯದಲ್ಲಿ ಎಲ್ಲಾ ಜಾಗೃತ / ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ನೀಡಲಾಗಿರುವ ನಕ್ಷೆ ಮಂಜೂರಾತಿ ಯಾವ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 31) ಬಫರ್ ವಲಯಕ್ಕೆ ಸಂಬಂಧಿಸಿದಂತೆ ಮಾನ್ಯ ಹಸಿರು ನ್ಯಾಯಾಧಿಕರಣವು (NGT) ಈಗಾಗಲೇ ಹೊರಡಿಸಿರುವ ನಿರ್ದೇಶನಗಳಿಗೆ ಮತ್ತು ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು ಹಾಗೂ ಬಫರ್ ವಲಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ಮಾಹಿತಿಯನ್ನು ನೀಡಿದಲ್ಲಿ ನಕ್ಷೆ ಮಂಜೂರಾತಿಯನ್ನು ರದ್ದುಪಡಿಸುವ ಷರತ್ತಿಗೆ ಒಳಪಟ್ಟಿದೆ.
- 32) ಪ್ರಶ್ನಿತ ಪ್ರದೇಶದಲ್ಲಿ 240.0ಚ.ಮೀ FAR ಪ್ರದೇಶಕ್ಕೆ ಒಂದು ಮರದಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು.
- 33) ಅಭಿವೃದ್ಧಿದಾರರು ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 34) ಅಭಿವೃದ್ಧಿದಾರರು ಸಿಟಿ ಮಾಸ್ಟರ್ ಪ್ಲಾನ್ ಗಳಲ್ಲಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಗಳಿಗೆ ಸೂಕ್ತವಾದ ಮೀಸಲು ಸ್ಥಳಗಳನ್ನು ಕಾಯ್ದಿರಿಸತಕ್ಕದ್ದು.
- 35) ಬೆಸ್ಕಾಂ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದು ಪ್ರಾರಂಭಿಕ ಪ್ರಮಾಣ ಪತ್ರಕ್ಕೆ ಅನುಮೋದನೆಗೆ ಸಲ್ಲಿಸುವ ಮುನ್ನ ಸಲ್ಲಿಸುವುದು.
- 36) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.


ಅಧ್ಯಕ್ಷರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು ೬-೫

ಯಥಾಪ್ರತಿಯನ್ನು ಕಾರ್ಯಪಾಲಕ ಅಭಿಯಂತರು, ಪೂರ್ವ ವಿಭಾಗ, ಬಿ.ಡಿ.ಎ. ವಾಣಿಜ್ಯ ಸಂಕೀರ್ಣ, ಹೆಚ್.ಎಸ್.ಆರ್. ಬಡಾವಣೆ, ಬೆಂಗಳೂರು ರವರ ಮಾಹಿತಿಗಾಗಿ ರವಾನಿಸಿದೆ.



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು, ದಿನಾಂಕ: 29.01.2024

ರವರಿಗೆ,

M/s Skandha Avani Shelters Pvt.Ltd
& M/s Neobuild Ventures LLP,
Sy No.31/1, C/o Mana Capitol,
Sarjapur Road, Chikkakannalli,
Carmelram, Bengaluru-560 035

ಸೂಚನಾ ಪತ್ರ

ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕವಡೇರಪುರ ಗ್ರಾಮದ ಸರ್ವೆ ನಂ. 4/9, 4/10, 5, 59, 60/4 ಮತ್ತು ಹೆಗ್ಗೊಂದನಹಳ್ಳಿ ಗ್ರಾಮದ ಸರ್ವೆ ನಂ.18/1,18/2, 18/3, 18/4, 18/5, 19/3 ರಲ್ಲಿನ ಒಟ್ಟು 15 ಎಕರೆ 09.50 ಗುಂಟೆ (0-02 ಗುಂಟೆ ಎ ಖರಾಬು ಒಳಗೊಂಡಂತೆ ಮತ್ತು 0-08 ಗುಂಟೆ ಬಿ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ಟವರ್- 1 ರಲ್ಲಿ 03ತಳ+ನಲ+26 ಮೇಲಂತಸ್ತುಗಳನ್ನೊಳಗೊಂಡ 225 ವಸತಿ ಘಟಕಗಳು, ಟವರ್-2 ರಲ್ಲಿ 03ತಳ+ನಲ+26 ಮೇಲಂತಸ್ತುಗಳನ್ನೊಳಗೊಂಡ 225 ವಸತಿ ಘಟಕಗಳು ಮತ್ತು ಟವರ್- 1 ರಲ್ಲಿ 03ತಳ+ನಲ+27 ಮೇಲಂತಸ್ತುಗಳನ್ನೊಳಗೊಂಡ 233 ವಸತಿ ಘಟಕಗಳು ಒಟ್ಟು 683 ವಸತಿ ಘಟಕಗಳ (60 EWS ಘಟಕಗಳನ್ನೊಳಗೊಂಡಂತೆ) ಬಹುಮಹಡಿ ವಸತಿ ಕಟ್ಟಡಗಳಿಗೆ ನಕ್ಷೆ ಮಂಜೂರಾತಿಯನ್ನು ನೀಡಲು ಮಾನ್ಯ ಆಯುಕ್ತರವರ ಆದೇಶ ಸಂಖ್ಯೆ.5669, ದಿನಾಂಕ.23.01.2024 ರಂದು ಅನುಮೋದನೆ ನೀಡಿರುವ ಮೇರೆಗೆ ಈ ಕೆಳಕಂಡ ಶುಲ್ಕಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿರುವ ಕೆನರಾ ಬ್ಯಾಂಕ್ / ಇಂಡಿಯನ್ ಓವರ್ಸೀಸ್ ಬ್ಯಾಂಕಿಗೆ ಆಯುಕ್ತರ, ಬೆಂಗಳೂರು ರವರ ಹೆಸರಿನಲ್ಲಿ ಪಾವತಿಸಲು ಸೂಚಿಸಿದೆ.

ಲೆಕ್ಕ ಶೀರ್ಷಿಕೆ

		ಮೊತ್ತ ರೂಗಳಲ್ಲಿ
182	ನಕ್ಷೆ ಪರಿಶೀಲನಾ ಶುಲ್ಕ	57,67,419.00
191	ನಲ ಬಾಡಿಗೆ	57,67,419.00
189	ಅಭಿವೃದ್ಧಿ ಶುಲ್ಕ	2,56,330.00
183	ನಕ್ಷೆ ಪ್ರತಿಗಳ ಶುಲ್ಕ	1,12,000.00
	ಒಟ್ಟು ಮೊತ್ತ	1,19,03,168.00
	'ಸಿ' ಜಿ.ಎಸ್.ಟಿ 9% (ಜಿ.ಎಸ್.ಟಿ ಸಂಖ್ಯೆ: 29AAALB0060D1ZS)	10,71,285.00
	'ಎಸ್' ಜಿ.ಎಸ್.ಟಿ 9% (ಜಿ.ಎಸ್.ಟಿ ಸಂಖ್ಯೆ: 29AAALB0060D1ZS)	10,71,285.00
546	ಕಾರ್ಮಿಕ ಕಲ್ಯಾಣ ನಿಧಿ	1,68,92,468.00
493	ಭದ್ರತಾ ಠೇವಣಿ	64,08,243.00
198	ಪೂರ್ಣಾಂಕಕ್ಕೆ	01.00
	ಪಾವತಿಸಬೇಕಾಗಿರುವ ಒಟ್ಟಾರೆ ಮೊತ್ತ	3,73,46,450.00

(ಮೂರು ಕೋಟಿ ಎಪ್ಪತ್ತೂರು ಲಕ್ಷದ ನಲವತ್ತಾರು ಸಾವಿರದ ನಾಲ್ಕು ನೂರ ಐವತ್ತು ರೂಗಳು ಮಾತ್ರ)

ಮೇಲೆ ನಮೂದಿಸಿದ ಶುಲ್ಕಗಳನ್ನು ಸೂಚನಾ ಪತ್ರವನ್ನು ನೀಡಿದ ದಿನಾಂಕದಿಂದ ಮೂವತ್ತು ದಿನಗಳೊಳಗೆ ಬಿ.ಡಿ.ಎ. ಖಾತೆಗೆ ಪಾವತಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ.

ತಾಂತ್ರಿಕ ಸಹಾಯಕರು-4,

ಬೆಂ.ಲ.ಪ್ರಾ., ಬೆಂಗಳೂರು.

ಪ್ರತಿಯನ್ನು:-

ಮ್ಯಾನೇಜರ್, ಕೆನರಾ ಬ್ಯಾಂಕ್ / ಇಂಡಿಯನ್ ಓವರ್ಸೀಸ್ ಬ್ಯಾಂಕ್,
ಬಿ.ಡಿ.ಎ ಎಕ್ಸ್ ಟೆನ್ಡನ್, ಕೌಂಟರ್,
ಕೆ.ಪಿ. ವೆಸ್ಟ್, ಬೆಂಗಳೂರು.



BANGALORE DEVELOPMENT AUTHORITY

T.Chowdaiah Road, Kumarapark West, Banglaore-560020

GSTIN:29AAALB0060D1ZS

PAN NO : AAALB0060D

State Name : Karnataka, Code : 29



REMITTANCE CHALLAN

No. : **GN24018075**

Date : 31-Jan-24

Through: **2828201002001**

Particulars	Amount
Account :	
11182 PLAN PROCESSING / SCRUITINY FEE	57,67,419.00
11191 GROUND RENT	57,67,419.00
11189 Development charges	2,56,330.00
11183 PLAN COPY / RCDP / REGN / RENWAL CONTRA FEE	1,12,000.00
331530 CGST	10,71,285.00
331531 SGST	10,71,285.00
336546 W W C	1,68,92,468.00
334493 Security deposit - contractors	64,08,243.00
16198 RTI	1.00

Bank Transaction Details:

11182 PLAN PROCESSING / SCRUITINY FEE, Axis Bank (India)

RTGS

UTIBR52024013000360757

30-Jan-24 3,73,46,450.00

Amount (in words) :

INR Three Crore Seventy Three Lakh Forty Six Thousand Four Hundred Fifty
Only

₹ 3,73,46,450.00


Name : M/S.SKANDHA AVANI SHELTERS PVT LTD.,

Site No / Flat No : SYNO.18/1, 18/2, 18/3...

Layout / Flat No : CHIKKAWADERAPUR VILLAGE, SARJAPUR HOBLI



* GN 24018075 *



Bank Seal & Signatory

NOTE : MERE ACCEPTANCE OF THE REMITTANCE BY THE BANK DOES NOT AUTOMATICALLY CONFER ON THE PAYER'S BENEFITS EXPECTED FROM SUCH PAYMENTS. THE PAYER IS EXPECTED TO ENSURE COMPLIANCE WITH THE VARIOUS REQUIREMENTS OF BDA BEFORE NECESSARY BENEFITS ACCRUE TO HIM / HER.

(RECEIPTS ISSUED AGAINST PAY ORDERS / DRAFTS SUBJECT TO REALISATION)